

ಕರ್ನಾಟಕ ಸರ್ಕಾರ

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ  
ಕಛೇರಿ

ಜಿಲ್ಲಾಪಂಚಾಯಿತಿ, ಅರಸೀಕೆರೆ.



ಮಾಹಿತಿ ಹಕ್ಕು ಅಧಿನಿಯಮ 2005  
ಪ್ರಕರಣ 4(1) (ಬಿ)ಯ ಅಡಿಯಲ್ಲಿ ಪ್ರಕಟಿಸಲಾದ  
ಸ್ವ-ಇಚ್ಛೆ ಪ್ರಕಟಣೆಯ ವಿವರಗಳು



**“ಸಾರ್ವಜನಿಕ ಮಾಹಿತಿಗೆ ಪ್ರಕಟಣೆ”**

**2016-17**

ಮಾಹಿತಿ ಹಕ್ಕು ಅಧಿನಿಯಮ, 2005 ಪ್ರಕರಣ 4 (1) (ಬಿ) ಅಡಿಯಲ್ಲಿ ಮಾಹಿತಿ ಪ್ರಕಟಣೆ

- 1) ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ.) ಅರಸೀಕೆರೆ ರವರ ಕಛೇರಿಯ ಕಾರ್ಯಗಳು ಮತ್ತು ಕರ್ತವ್ಯಗಳು.

ಅರಸೀಕೆರೆ ತಾಲ್ಲೂಕಿನಲ್ಲಿರುವ ಒಟ್ಟು ಹೋಬಳಿಕೇಂದ್ರಗಳು-5

1. ಕಸಬಾ
2. ಕಣಕಟ್ಟೆ
3. ಬಾಣಾವರ
4. ಗಂಡಸಿ
5. ಜಾವಗಲ್

ಜಾವಗಲ್ ಹೋಬಳಿಯು ಅರಸೀಕೆರೆ ತಾಲ್ಲೂಕಿಗೆ ಸೇರಿದ್ದರೂ ವಿಧಾನಸಭಾ ಕ್ಷೇತ್ರ ಬೇಲೂರಿಗೆ ಸೇರಿರುತ್ತದೆ.

1. ಕಸಬಾ ಸ್ಥಳೀಯ
2. ಕಣಕಟ್ಟೆ ಹೋಬಳಿಯು ತಾಲ್ಲೂಕು ಕೇಂದ್ರದಿಂದ ಸುಮಾರು 30 ಕಿ.ಮೀ ದೂರ ಇರುತ್ತದೆ
3. ಬಾಣಾವರ ಹೋಬಳಿಯು ತಾಲ್ಲೂಕು ಕೇಂದ್ರದಿಂದ ಸುಮಾರು 15 ಕಿ.ಮೀ ದೂರ ಇರುತ್ತದೆ
4. ಗಂಡಸಿ ಹೋಬಳಿಯು ತಾಲ್ಲೂಕು ಕೇಂದ್ರದಿಂದ ಸುಮಾರು 26 ಕಿ.ಮೀ ದೂರ ಇರುತ್ತದೆ
5. ಜಾವಗಲ್ ಹೋಬಳಿಯು ತಾಲ್ಲೂಕು ಕೇಂದ್ರದಿಂದ ಸುಮಾರು 35 ಕಿ.ಮೀ ದೂರ ಇರುತ್ತದೆ

**ಹೋಬಳಿವಾರು ಗ್ರಾಮ ಪಂಚಾಯಿತಿ ಮತ್ತು ಗ್ರಾಮಗಳ ಸಂಖ್ಯೆಯ ವಿವರ**

ಹೋಬಳಿ	ಗ್ರಾಮ ಪಂಚಾಯಿತಿ	ಗ್ರಾಮಗಳು
ಕಸಬಾ	9	77
ಜಾವಗಲ್	9	69
ಕಣಕಟ್ಟೆ	9	63
ಗಂಡಸಿ	11	82
ಬಾಣಾವರ	7	75
<b>ಒಟ್ಟು</b>	<b>45</b>	<b>366</b>

3. ತಾಲ್ಲೂಕುವಾರು ತೋಟಗಾರಿಕಾ ಬೆಳೆಗಳ ಮಾಹಿತಿ:

**ಬೆಳೆವಾರು ಪ್ರದೇಶ ಮತ್ತು ಉತ್ಪನ್ನಗಳ ವಿವರ**

ಬೆಳೆವಾರು ಪ್ರದೇಶ (ಹೆಕ್ಟೇರ್ ಗಳಲ್ಲಿ) 2016-17

ಕ್ರ.ಸಂ.	ವಿವರ	2016-17
1	ಹಣ್ಣುಗಳು	2364
2	ತರಕಾರಿಗಳು	1923
3	ಸಾಂಬಾರು ಬೆಳೆಗಳು	-
4	ತೋಟದ ಬೆಳೆಗಳು	30120
5	ಹೂವಿನ ಬೆಳೆಗಳು	-
	<b>ಒಟ್ಟು</b>	<b>34407</b>

**ಬೆಳೆವಾರು ಉತ್ಪನ್ನ (ಟನ್ ಗಳಲ್ಲಿ) 2016-17**

ಕ್ರ.ಸಂ.	ವಿವರ	2016-17
1	ಹಣ್ಣುಗಳು	22670
2	ತರಕಾರಿಗಳು	23076
3	ಸಾಂಬಾರು ಬೆಳೆಗಳು	-
3	ತೋಟದ ಬೆಳೆಗಳು	18674
4	ಹೂವಿನ ಬೆಳೆಗಳು	-
	<b>ಒಟ್ಟು</b>	<b>64420</b>

4. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಜಿಲ್ಲಾ ಪಂಚಾಯತ್ ಅರಸೀಕೆರೆ ಕಛೇರಿಯ ಕಾರ್ಯ ಸಂಘಟನೆ ಪಟ್ಟಿ

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು

|  
|

|  
ಸಹಾಯಕ ತೋಟಗಾರಿಕೆ ಅಧಿಕಾರಿಗಳು  
|  
ತೋಟಗಾರಿಕೆ ಸಹಾಯಕರು

|  
ಅಧೀಕ್ಷಕರು  
|  
ದ್ವಿತೀಯ ದರ್ಜೆ ಸಹಾಯಕರು

5. ಅರಸೀಕೆರೆ ತಾಲ್ಲೂಕಿನಲ್ಲಿ ಒಟ್ಟು 5 ಹೋಬಳಿಗಳಿದ್ದು, ಅವುಗಳಲ್ಲಿ ಕಣಕಟ್ಟೆ, ಬಾಣಾವರ ಜಾವಗಲ್ ಕಸಬಾ ಹೋಬಳಿಗಳಲ್ಲಿ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಕೆಲಸ ನಿರ್ವಹಿಸುತ್ತಿದ್ದು, ಗಂಡಸಿ, ಕಛೇರಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳ ಹುದ್ದೆಗಳು ಖಾಲಿ ಇರುತ್ತದೆ.

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಈ ಕಛೇರಿಯ ಮುಖ್ಯಸ್ಥರಾಗಿರುತ್ತಾರೆ. 5 ಸಹಾಯಕ ತೋಟಗಾರಿಕೆ ಅಧಿಕಾರಿಗಳು, 4 ತೋಟಗಾರಿಕೆ ಸಹಾಯಕರು, ಒಬ್ಬರು ಅಧೀಕ್ಷಕರು ಇರುತ್ತದೆ. ಒಬ್ಬರು ದ್ವಿತೀಯ ದರ್ಜೆ ಸಹಾಯಕರ ಹುದ್ದೆ ಒಂದು ಇರುತ್ತದೆ, ಪ್ರಥಮ ದರ್ಜೆ ಸಹಾಯಕ ಒಂದು ಹುದ್ದೆ ಖಾಲಿ ಇರುತ್ತದೆ.

6. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಯ ಕಾರ್ಯಗಳು ಮತ್ತು ಕರ್ತವ್ಯಗಳು ಈ ಕೆಳಕಂಡಂತೆ ಇರುತ್ತವೆ.

## ಸಾಮಾನ್ಯ ಕಾರ್ಯಗಳು:

- ❖ ತಾಲ್ಲೂಕು ಇಲಾಖೆಯ ಕೇಂದ್ರ ಕಛೇರಿಯಾಗಿದ್ದು ತೋಟಗಾರಿಕೆ ಇಲಾಖೆಗೆ ಸಂಬಂಧಿಸಿದ ಆಡಳಿತ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸುವುದು.
- ❖ ತಾಲ್ಲೂಕಿನ ತೋಟಗಾರಿಕೆ ಬೆಳೆಗಾರರ ಅವಶ್ಯಕತೆಗಳಿಗೆ ತಕ್ಕಂತೆ ಯೋಜನೆಗಳನ್ನು ಅನುಷ್ಠಾನಗೊಳಿಸುವುದು.
- ❖ ತೋಟಗಾರಿಕೆ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳನ್ನು ಹೋಬಳಿವಾರು ಹಂಚಿಕೆ ಮಾಡಿ ಸಮರ್ಪಕವಾಗಿ ಅನುಷ್ಠಾನಗೊಳಿಸುವುದು.
- ❖ ತೋಟಗಾರಿಕೆ ಕ್ಷೇತ್ರ ಮತ್ತು ನರ್ಸರಿಗಳ ಸರ್ವತೋಮುಖ ಅಭಿವೃದ್ಧಿ ಪಡಿಸಲು ಅವಶ್ಯವಿರುವ ಮಾರ್ಗದರ್ಶನ ನೀಡುವುದು.
- ❖ ಯೋಜನೆ /ಯೋಜನೇತರ ಬಿಲ್ಲುಗಳನ್ನು ಎಂ.ಎಂ.ಆರ್. ಪ್ರಕಾರ ಸಿದ್ಧಪಡಿಸುವುದು ಹಾಗೂ ಅದರಂತೆ ಕಾರ್ಯನೋಖರಾಗುವುದು..
- ❖ ತಾಲ್ಲೂಕು ಮಟ್ಟದಲ್ಲಿ ವಿವಿಧ ಯೋಜನೆಗಳ ಅನುಷ್ಠಾನ ಮತ್ತು ಪ್ರಗತಿಯ ಪರಿಶೀಲನೆ ಮಾಡಿ ತಾಲ್ಲೂಕಿನ ಪ್ರಗತಿ ವರದಿಯನ್ನು ತಯಾರಿಸಿ ಜಿಲ್ಲಾ ಮಟ್ಟಕ್ಕೆ ಸಲ್ಲಿಸುವುದು.
- ❖ ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಗಳಿಗೆ ಇಲಾಖೆಯ ಪ್ರತಿನಿಧಿಯಾಗಿ ಭಾಗವಹಿಸುವುದು.
- ❖ ಪ್ರಕೃತಿ ವಿಕೋಪ ಸಂಭವಿಸಿದ ಸಮಯದಲ್ಲಿ ಆಗಿರುವ ಹಾನಿಯ ಅಂದಾಜನ್ನು ಪರಿಶೀಲಿಸಿ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಸಹಾಯಧನಕ್ಕೆ ಕಂದಾಯ ಇಲಾಖೆಗೆ ಶಿಪಾರಸ್ಸು ಮಾಡುವುದು.
- ❖ ರೈತರ ತಾಕುಗಳಿಗೆ ಭೇಟಿ ನೀಡಿ ವಿವಿಧ ಸಲಹೆ ಸೂಚನೆಗಳನ್ನು ನೀಡುವುದು.

## ವಿಸ್ತರಣೆ ಮತ್ತು ತರಬೇತಿ:

1. ತೋಟಗಾರಿಕೆ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳ ಕುರಿತು ರೈತರಿಗೆ ಹಾಗೂ ಸಾರ್ವಜನಿಕರಿಗೆ ಮಾಹಿತಿ ನೀಡುವುದು.
2. ತೋಟಗಾರಿಕೆ ಬೆಳೆಗಳ ಬೇಸಾಯ, ನಿರ್ವಹಣೆ, ಕೊಯ್ಲು, ಸಂಸ್ಕರಣೆ ಕುರಿತು ರೈತರಿಗೆ ತರಬೇತಿ ನೀಡುವುದು.
3. ತೋಟಗಾರಿಕೆಯಲ್ಲಿ ಸಾವಯವ ಕೃಷಿ, ಜೇನು ಕೃಷಿ ಮುಂತಾದ ಅವಶ್ಯಕ ಹೊಸ ತಂತ್ರಜ್ಞಾನಗಳನ್ನು ರೈತರಿಗೆ ತರಬೇತಿ, ವಿಚಾರ ಸಂಕಿರಣ, ಕಾರ್ಯಾಗಾರ ಮುಂತಾದವುಗಳನ್ನು ಏರ್ಪಡಿಸುವ ಮೂಲಕ ಮಾಹಿತಿ ಒದಗಿಸುವುದು.
4. ತೋಟಗಾರಿಕೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಹೊಸ ಹೊಸ ಯೋಜನೆಗಳ ಮಾಹಿತಿಯನ್ನು ಪತ್ರಿಕೆ, ಆಕಾಶವಾಣಿ, ದೂರದರ್ಶನ ಮುಂತಾದ ಸಮೂಹ ಮಾಧ್ಯಮಗಳ ಮೂಲಕ ರೈತರಿಗೆ ತಲುಪುವಂತೆ ಮಾಡುವುದು.
5. ಕೃಷಿ ವಿಜ್ಞಾನ ಕೇಂದ್ರ, ಕೃಷಿ ವಿಶ್ವವಿದ್ಯಾಲಯ ಮುಂತಾದ ಕೃಷಿ ಆಧಾರಿತ ಸಂಶೋಧನಾ ಕೇಂದ್ರಗಳಿಂದ ವಿವಿಧ ಹೊಸ ತಂತ್ರಜ್ಞಾನಗಳನ್ನು ರೈತರ ತೋಟಗಳಿಗೆ ತಲುಪಿಸುವಂತೆ ಮಾಡುವುದು.
6. ರೈತರ ಮಕ್ಕಳಿಗೆ, ರೈತರಿಗೆ, ರೈತ ಮಹಿಳೆಯರಿಗೆ ತರಬೇತಿ ನೀಡುವುದು.
7. ರೈತರನ್ನು ರಾಜ್ಯ ಮತ್ತು ಹೊರ ರಾಜ್ಯಗಳ ಉತ್ತಮ ತೋಟ, ಸಂಶೋಧನಾ ಕೇಂದ್ರಗಳಿಗೆ ಪ್ರವಾಸ ಕೈಗೊಂಡು ರೈತರ ಜ್ಞಾನ ವರ್ಧನೆಗೆ ಸಹಕರಿಸುವುದು.

## ಪ್ರದೇಶ ವಿಸ್ತರಣೆ:-

1. ತಾಲ್ಲೂಕಿನ ವಾತಾವರಣಕ್ಕೆ ಸೂಕ್ತವಾದ ತಳಿಗಳನ್ನು ಆಯ್ಕೆ ಮಾಡಿ ಅವುಗಳ ಪ್ರದೇಶ ವಿಸ್ತರಣೆ ಕೈಗೊಳ್ಳುವುದು.
2. ಆಯಾ ಪ್ರದೇಶಗಳಿಗೆ ಸೂಕ್ತವಾದ ಬೆಳೆಗಳನ್ನು ಮತ್ತು ತಳಿಗಳನ್ನು ಆಯ್ಕೆ ಮಾಡಿ ಯೋಗ್ಯ ಫಲಾನುಭವಿಗಳಿಂದ ಪ್ರದೇಶ ವಿಸ್ತರಣೆ ಕೈಗೊಳ್ಳುವುದು.

3. ಹಣ್ಣು, ತರಕಾರಿ, ಹೂವಿನ ಬೆಳೆಗಳು, ತೋಟದ ಬೆಳೆಗಳು, ಸಂಬಾರು ಬೆಳೆಗಳು, ಔಷಧಿ ಬೆಳೆಗಳು, ಸುಗಂಧದ್ರವ್ಯ ಬೆಳೆಗಳ ಪ್ರದೇಶ ವಿಸ್ತರಣೆಗೆ ಯೋಗ್ಯವಾದ ಪರಿಸರವನ್ನು ಆಯ್ಕೆ ಮಾಡಿ ಅಲ್ಲಿನ ರೈತರಿಗೆ ಸದರಿ ಬೆಳೆಗಳ ಪ್ರದೇಶ ವಿಸ್ತರಣೆಗೆ ಪ್ರೋತ್ಸಾಹಿಸುವುದು.
4. ಹೊಸ ಬೆಳೆಗಳು, ತಳಿಗಳನ್ನು ಪರಿಚಯಿಸುವುದು.
5. ವಿನಾಶದ ಅಂಚಿನಲ್ಲಿರುವ ತೋಟಗಾರಿಕೆ ಬೆಳೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಪಡಿಸುವುದು.

#### ನೀರಿನ ಮೂಲಗಳ ನಿರ್ಮಾಣ

1. ತೋಟಗಾರಿಕೆ ಬೆಳೆಗಳಿಗೆ ಅವಶ್ಯಕತೆಯಿರುವ ಪ್ರಮಾಣದಲ್ಲಿ ನೀರಾವರಿ ಸೌಲಭ್ಯ ಒದಗಿಸಲು ಬೇಕಾದ ಸಮುದಾಯ ಕೆರೆಗಳನ್ನು ನಿರ್ಮಿಸಲು ರೈತರನ್ನು ಪ್ರೋತ್ಸಾಹಿಸುವುದು.
2. ವೈಜ್ಞಾನಿಕ ಪದ್ಧತಿಯಲ್ಲಿ ಬೆಳೆಗಳಿಗೆ ಸಾಕಾಗುವ ಪ್ರಮಾಣದ ನೀರನ್ನು ಸಂಗ್ರಹಿಸಿಟ್ಟುಕೊಳ್ಳಲು ಅವಶ್ಯಕತೆಗೆ ತಕ್ಕಂತೆ ಸಮುದಾಯ ಕೆರೆಗಳನ್ನು ನಿರ್ಮಿಸಲು ಸಹಾಯಧನ ಒದಗಿಸುವುದು.

#### ಸಂರಕ್ಷಿತ ಬೇಸಾಯ

1. ತೋಟಗಾರಿಕೆ ಬೆಳೆಗಳಿಗೆ ಅವಶ್ಯಕವಿರುವ ಹಸಿರುಮನೆಗಳ ನಿರ್ಮಾಣಕ್ಕೆ ರೈತರನ್ನು ಪ್ರೋತ್ಸಾಹಿಸುವುದು.
2. ಶೇಡ್ ನೆಟ್ ನಿರ್ಮಾಣಕ್ಕೆ ಪ್ರೋತ್ಸಾಹಿಸುವುದು.
3. ಹೊಸ ಹೊಸ ಬೆಳೆಗಳನ್ನು ಸಂರಕ್ಷಿತ ಬೇಸಾಯದಲ್ಲಿ ಬೆಳೆಯಲು ಪ್ರೋತ್ಸಾಹಿಸುವುದು.

#### ಸಮಗ್ರ ಪೋಷಕಾಂಶ ಹಾಗೂ ಸಮಗ್ರ ಪೀಡೆ ನಿರ್ವಹಣೆ

1. ತೋಟಗಾರಿಕೆ ಬೆಳೆಗಳಿಗೆ ಅವಶ್ಯವಿರುವ ಪೋಷಕಾಂಶಗಳ ನಿರ್ವಹಣೆ ಮಾಡಲು ಬೇಕಾದ ಜೈವಿಕ ಗೊಬ್ಬರಗಳನ್ನು ರಿಯಾಯಿತಿ ದರದಲ್ಲಿ ರೈತರಿಗೆ ಒದಗಿಸುವ ವೈವಸ್ಥೆ ಮಾಡುವುದು.
2. ಮಣ್ಣಿನ ರಸಸಾರ ನಿರ್ವಹಣೆಗೆ ಅವಶ್ಯವಾದ ಸುಣ್ಣ / ಜಿಪ್ಸಂ ಬಳಸಲು ಪ್ರೋತ್ಸಾಹಿಸುವುದು.
3. ಹಸಿರೆಲೆ ಗೊಬ್ಬರಗಳ ಮಹತ್ವವನ್ನು ರೈತರಿಗೆ ಮನದಟ್ಟು ಮಾಡಿ ಬಳಕೆಯನ್ನು ಪ್ರೋತ್ಸಾಹಿಸುವುದು.
4. ಜೈವಿಕ ಪದ್ಧತಿಯಲ್ಲಿ ರೋಗ ಮತ್ತು ಕೀಟಗಳ ನಿಯಂತ್ರಣ ಪದ್ಧತಿಗೆ ಪ್ರೋತ್ಸಾಹಿಸುವುದು.
5. ಬೋರ್ಡೋ ಮಿಶ್ರಣ, ಜೈವಿಕ ಕೀಟನಾಶಕಗಳು, ಸಮ್ಮೋಹಕ ಬಲೆಗಳ ಬಳಕೆಗೆ ಸಹಾಯಧನ ಒದಗಿಸುವುದು.
6. ಸಾರ್ವಜನಿಕ ವಲಯದಲ್ಲಿ ರೋಗ ಮುನ್ನೂಚನಾ ಘಟಕಗಳನ್ನು ಸ್ಥಾಪಿಸಿ ಮುಂದೆ ಬರಬಹುದಾದ ರೋಗಗಳ ಯಾ ಕೀಟಗಳ ಹತೋಟಿಗೆ ಅವಶ್ಯಕ ಮಾಹಿತಿಯನ್ನು ರೈತರಿಗೆ ಒದಗಿಸುವುದು.
7. ಸಸ್ಯ ಆರೋಗ್ಯ ಚಿಕಿತ್ಸಾಲಯವನ್ನು ಸ್ಥಾಪಿಸಿ ರೈತರಿಗೆ ಅವಶ್ಯಕ ಮಾಹಿತಿಯನ್ನು ಒದಗಿಸುವುದು.

#### ಜೇನು ಕೃಷಿ

1. ರೈತರ ತೋಟಗಳಲ್ಲಿ ಜೇನು ಸಾಕಣೆಗೆ ಪ್ರೋತ್ಸಾಹಿಸುವುದು.
2. ಜೇನು ಸಾಕಣೆಗೆ ಸೊಸೈಟಿಗಳ ಮೂಲಕ ರೈತರಿಗೆ ತರಬೇತಿ ಏರ್ಪಡಿಸುವುದು.
3. ರೈತರ ತೋಟಗಳ ಬೆಳೆಗಳಲ್ಲಿನ ಪರಾಗಸ್ಪರ್ಶ ಹೆಚ್ಚಳದಲ್ಲಿ ಜೇನು ಹುಳಗಳ ಪಾತ್ರದ ಬಗ್ಗೆ ರೈತರಿಗೆ ಅರಿವು ಮೂಡಿಸುವುದು.
- 4.

#### ಕೊಯ್ಲೋತ್ತರ ನಿರ್ವಹಣೆ

1. ತೋಟಗಾರಿಕೆ ಬೆಳೆಗಳಾದ ಹಣ್ಣು, ತರಕಾರಿ, ತೋಟದ ಬೆಳೆಗಳು, ಔಷಧಿ ಸಸ್ಯಗಳು ಮತ್ತು ಸುಗಂಧ ದ್ರವ್ಯ ಬೆಳೆಗಳ ಕೊಯ್ಲೋತ್ತರ ನಿರ್ವಹಣೆಗೆ ಪ್ರೋತ್ಸಾಹಿಸುವುದು.
2. ತೋಟಗಾರಿಕೆ ಬೆಳೆಗಳ ಅವಶ್ಯಕತೆಗೆ ತಕ್ಕಂತೆ ಪ್ಯಾಕ್ ಹೌಸ್‌ಗಳ ನಿರ್ಮಾಣಕ್ಕೆ ಪ್ರೋತ್ಸಾಹಿಸುವುದು.
3. ಶೀತಲ ಗೃಹ ನಿರ್ಮಾಣಕ್ಕೆ ಪ್ರೋತ್ಸಾಹಿಸುವುದು.
4. ತೋಟಗಾರಿಕೆ ಬೆಳೆಗಳ ಪ್ರಾಥಮಿಕ ಸಂಸ್ಕರಣಾ ಘಟಕ ನಿರ್ಮಾಣಕ್ಕೆ ಪ್ರೋತ್ಸಾಹ ನೀಡುವುದು.

#### ತೋಟಗಾರಿಕೆ ಬೆಳೆಗಳಿಗೆ ಮಾರುಕಟ್ಟೆ ಅಭಿವೃದ್ಧಿ

1. ಮಾರುಕಟ್ಟೆಯಲ್ಲಿ ನಿರತರಾದ ಸಂಸ್ಥೆಗಳಾದ ಹಾಪ್‌ಕಾಮ್, ಜಿಲ್ಲಾ ತೋಟಗಾರಿಕೆ ಬೆಳೆಗಾರರ ಸಂಘಗಳು, ಎಪಿಎಂಸಿ ಹಾಗೂ ಸರ್ಕಾರೇತರ ಸಂಘ ಸಂಸ್ಥೆಗಳಿಗೆ ಸಗಟು ಮಾರುಕಟ್ಟೆ ಅಭಿವೃದ್ಧಿಗೆ ಸಹಾಯಧನ ಒದಗಿಸುವುದು.
2. ಗ್ರಾಮೀಣ ಮಾರುಕಟ್ಟೆ, ರೈತ ಸಂತೆ, ನೇರ ಮಾರುಕಟ್ಟೆ ನಿರ್ಮಾಣಕ್ಕೆ ಪ್ರೋತ್ಸಾಹಿಸುವುದು.

**ಇತರ ಕಾರ್ಯಗಳು:**

1. ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಮಾನ್ಯ ತೋಟಗಾರಿಕೆ ಉಪನಿರ್ದೇಶಕರು, ಮತ್ತಿತರ ಮೇಲಾಧಿಕಾರಿಗಳು ಸೂಚಿಸುವ ವಿಶೇಷ ಕೆಲಸಗಳನ್ನು ನಿರ್ವಹಿಸುವುದು.
2. ಜನಸ್ಪಂದನಾ ಸಭೆ , ಸಾಮಾನ್ಯಸಭೆ ಮುಂತಾದ ಸಭೆಗಳಿಗೆ ಹಾಜರಾಗುವುದು.
3. ಪ್ರಕೃತಿ ವಿಕೋಪ ಮುಂತಾದ ಸಮಯಗಳಲ್ಲಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಕೆಲಸ ನಿರ್ವಹಿಸುವುದು.
4. ಇನ್ನಿತರೆ ಕಾಲಕಾಲಕ್ಕೆ ಸೂಚಿಸಲಾಗುವ ವಿಶೇಷ ಕಾರ್ಯ ನಿರ್ವಹಿಸುವುದು.

**4 (B) (II) ಅಧಿಕಾರಿ/ನೌಕರರುಗಳ ಅಧಿಕಾರ ಮತ್ತು ಕರ್ತವ್ಯಗಳು  
(POWERS AND DUTIES OF OFFICERS AND EMPLOYEES)**

<p align="center"><b>ತೋಟಗಾರಿಕೆ ಸಹಾಯಕರು</b></p>	<p>ತೋಟಗಾರಿಕೆ ಸಹಾಯಕರು ಸಸ್ಯಕ್ಷೇತ್ರಗಳ ಹಾಗೂ ಅಭಿವೃದ್ಧಿ (ಡೆವಲಪ್‌ಮೆಂಟ್ ವರ್ಕ್) ಕೆಲಸಗಳ ಮೇಲ್ವಿಚಾರಕರಾಗಿರುತ್ತಾರೆ. ಸಸ್ಯಕ್ಷೇತ್ರಗಳಲ್ಲಾದರೆ, ಕ್ಷೇತ್ರದ ಸಾಗುವಳಿ, ಸಸ್ಯ ಸಂರಕ್ಷಣೆ, ಸಸ್ಯೋತ್ಪಾದನೆಯ ನಿಗದಿತ ಗುರಿ ಸಾಧಿಸುವುದು ಮತ್ತು ಕ್ಷೇತ್ರಗಳ ಸಂರಕ್ಷಣೆ ಇವರ ಜವಾಬ್ದಾರಿಯಾಗಿರುತ್ತದೆ. ಸಸ್ಯಕ್ಷೇತ್ರಗಳನ್ನು ಸ್ವಚ್ಛವಾಗಿಟ್ಟುಕೊಂಡು ಜನ ಜಾನುವಾರುಗಳು, ಬೆಂಕಿಗಳಿಂದ ಸಂರಕ್ಷಿಸುವುದು ಇವರ ಕರ್ತವ್ಯವಾಗಿರುತ್ತದೆ. ಸಸ್ಯಕ್ಷೇತ್ರದಲ್ಲಿನ ಅಭಿವೃದ್ಧಿ ಕೆಲಸಗಳಿಗೆ ಅವಶ್ಯಕವಾಗಿರುವ ದಾಸ್ತಾನು ಸಾಮಗ್ರಿಗಳಿಗೆ ಬಿಲ್ಲುಗಳನ್ನು ತರುವುದು. ಕ್ಷೇತ್ರಕ್ಕೆ ನೀರಿನ ಸಕಾಲಕ್ಕೆ ನಿರ್ವಹಣೆ, ಲೇಬರ್ ಪೋರ್‌ಕಾಸ್ಟ್ ಹಾಗೂ ಕ್ಷೇತ್ರದ ಆದಾಯವನ್ನು ಸರ್ಕಾರಕ್ಕೆ ಜಮಾ ಮಾಡಲು ಕ್ರಮ ಕೈಗೊಳ್ಳುವುದು ಇವರ ಕರ್ತವ್ಯವಾಗಿರುತ್ತದೆ. ತೋಟಗಾರಿಕೆ ಸಹಾಯಕರು (ಅಭಿವೃದ್ಧಿ) ರೈತ ಫಲಾನುಭವಿಗಳ ತಾಕುಗಳ ಪರಿಶೀಲನೆ, ಸರ್ಕಾರದ ನೀತಿ ನಿಯಮಗಳನ್ವಯ ಫಲಾನುಭವಿಗಳ ಆಯ್ಕೆ, ಸವಲತ್ತುಗಳ ವಿತರಣೆ, ಕ್ಷೇತ್ರೋತ್ಪಾದನ ಜವಾಬ್ದಾರಿ, ಕ್ರಿಮಿನಾಶಕ ವಿತರಣೆ, ತಾಂತ್ರಿಕ ಸಲಹೆಗಳನ್ನು ನೀಡುವುದು ಇವರ ಜವಾಬ್ದಾರಿಯಾಗಿರುತ್ತದೆ.</p>
<p align="center"><b>ದ್ವಿತೀಯ ದರ್ಜೆ ಸಹಾಯಕರು</b></p>	<p>ಹಂಚಿಕೆಯಾದ ವಿಷಯವನ್ನು ಸಮರ್ಪಕವಾಗಿ ನಿಯಮಗಳನ್ವಯ ಪರಿಶೀಲಿಸಿ, ಕಡತವನ್ನು ರಚಿಸಿ, ಕಛೇರಿ ಕೈಪಿಡಿಯಲ್ಲಿನ ನಿಯಮಗಳನ್ವಯ ಮುಂದಿನ ಆದೇಶ ಕೋರಿ ಕಡತ ಮಂಡಿಸುವುದು.ಸಾದಿಲ್ವಾರ್ ಬಿಲ್ಲುಗಳನ್ನು ಸಿದ್ಧಪಡಿಸುವುದು ನೋಂದಣಿ,ರವಾನೆ,ಸ್ವಾಂಪ್‌ವಹಿ ನಿರ್ವಹಣೆ, ಆಡಳಿತಾತ್ಮಕ ಕೆಲಸಕ್ಕೆ ಸಂಬಂಧಿಸಿದ ಕೆಲಸ ನಿರ್ವಹಿಸುವುದು.</p>
<p align="center"><b>ಸಹಾಯಕ ತೋಟಗಾರಿಕೆ ಅಧಿಕಾರಿ</b></p>	<p>ತಾಲ್ಲೂಕಿನ ಘಟಕಾಧಿಕಾರಿಯಾಗಿ ಇಲಾಖೆಯ ಪ್ರಧಾನ ಕಾರ್ಯ ನಿರ್ವಾಹಕ ಅಧಿಕಾರಿಯಾಗಿದ್ದು, ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸಬೇಕಾಗಿದೆ.</p>
<p align="center"><b>ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು</b></p>	<p>ತಾಲ್ಲೂಕಿನ ಬಟವಾಡೆ ಅಧಿಕಾರಿಯಾಗಿದ್ದು ಆಡಳಿತಾತ್ಮಕ ಹಾಗೂ ತಾಂತ್ರಿಕ ವಿಷಯಗಳನ್ನು ಪರಿಶೀಲನೆ ಹಾಗೂ ವಿತರಣೆ ಬಗ್ಗೆ ಕ್ರಮ ಕೈಗೊಳ್ಳುವುದು.</p>

4 (B) III ನಿರ್ಣಯ ತೆಗೆದುಕೊಳ್ಳುವಂತಹ ಪ್ರಸ್ತಾವನೆಗಳಲ್ಲಿ ಪಾಲಿಸಬೇಕಾದ ಕ್ರಮ ಮೇಲ್ವಿಚಾರಣೆ ಚಾನಲ್‌ಗಳು ಮತ್ತು ಅಕೌಂಟಬಿಲಿಟಿ ದಂತೆ

(THE PROCEDURE FOLLOWED IN THE DECISION MAKING PROCESS INCLUDING CHANNELS OF SUPERVISION ACCOUNTABILITY)

ತೋಟಗಾರಿಕೆ ಸಹಾಯಕರು	ಉನ್ನತ ಅಧಿಕಾರಿಗಳು ವಹಿಸಿಕೊಡಲಾದ ಕ್ಷೇತ್ರ ನಿರ್ವಹಣೆ ಅಥವಾ ಅಭಿವೃದ್ಧಿಗೆ ಸಂಬಂಧಪಟ್ಟ ಕೆಲಸಗಳನ್ನು ನಿರ್ವಹಿಸಲು ಜವಾಬ್ದಾರಾಗಿರುತ್ತಾರೆ. ಯಾವುದೇ ನಿರ್ಣಾಯಕ್ಕೆ ಅವಕಾಶವಿರುವುದಿಲ್ಲ.
ದ್ವಿತೀಯ ದರ್ಜೆ ಸಹಾಯಕರು	ಹಂಚಿಕೆಯಾದ ವಿಷಯವನ್ನು ಸಮರ್ಪಕವಾಗಿ ನಿಯಮಗಳನ್ವಯ ಪರಿಶೀಲಿಸಿ, ಕಡತವನ್ನು ರಚಿಸಿ, ಕಛೇರಿ ಕೈಪಿಡಿಯಲ್ಲಿನ ನಿಯಮಗಳನ್ವಯ ಮುಂದಿನ ಆದೇಶ ಕೋರಿ ಕಡತ ಮಂಡಿಸುವುದು.ಸಾದಿಲ್ವಾರ್ ಬಿಲ್ಲುಗಳನ್ನು ಸಿದ್ಧಪಡಿಸುವುದು ನೊಂದಣಿ,ರವಾನೆ,ಸ್ವಾಂಪ್‌ವಹಿ ನಿರ್ವಹಣೆ, ಆಡಳಿತತ್ಮಕ ಕೆಲಸಕ್ಕೆ ಸಂಬಂಧಿಸಿದ ಕೆಲಸ ನಿರ್ವಹಿಸುವುದು.
ಸಹಾಯಕ ತೋಟಗಾರಿಕೆ ಅಧಿಕಾರಿ	ಪ್ರಸ್ತಾವನೆಗಳನ್ನು ನಿಯಂತ್ರಣಾಧಿಕಾರಿಗಳಿಗೆ ಸಲ್ಲಿಸಲು ಅವಕಾಶವಿದ್ದು ಸಲ್ಲಿಸಬಹುದಾಗಿರುತ್ತದೆ.
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು	ತಾಲ್ಲೂಕಿನ ಬಟವಾಡೆ ಅಧಿಕಾರಿಯಾಗಿದ್ದು ಆಡಳಿತಾತ್ಮಕ ಹಾಗೂ ತಾಂತ್ರಿಕ ವಿಷಯಗಳನ್ನು ಪರಿಶೀಲನೆ ಹಾಗೂ ವಿತರಣೆ ಬಗ್ಗೆ ಕ್ರಮ ಕೈಗೊಳ್ಳುವುದು.

4 (B) IV ಕೆಲಸ ಕಾರ್ಯಗಳನ್ನು ನಿರ್ವಹಿಸಲು ನಿಗದಿಪಡಿಸಲಾದ ವಿಧಾನಗಳು ಕಟ್ಟುಪಾಡುಗಳು (Norms)

(THE NORMS SET BY IT FOR THE DISCHARGE OF ITS FUNCTIONS)

ತೋಟಗಾರಿಕೆ ಸಹಾಯಕರು	ವಹಿಸಲಾದ ಎಲ್ಲಾ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವುದರ ಜೊತೆಗೆ ಸಸ್ಯಕ್ಷೇತ್ರ/ಅಭಿವೃದ್ಧಿಯ ದಾಸ್ತಾನು ನಿರ್ವಹಣಾ ಲೆಕ್ಕವನ್ನು ಕ್ರಮಬದ್ಧವಾಗಿಟ್ಟುಕೊಂಡು ನಿಗದಿತ ಗುರಿಗೆ ಅವಕಾಶ ಮಾಡಿಕೊಡುವುದು.
ವಿಷಯ ನಿರ್ವಾಹಕರು/ ದ್ವಿತೀಯ ದರ್ಜೆ ಸಹಾಯಕರು	ಹಂಚಿಕೆಯಾದ ವಿಷಯವನ್ನು ಸಮರ್ಪಕವಾಗಿ ನಿಯಮಗಳನ್ವಯ ಪರಿಶೀಲಿಸಿ, ಕಡತವನ್ನು ರಚಿಸಿ, ಕಛೇರಿ ಕೈಪಿಡಿಯಲ್ಲಿನ ನಿಯಮಗಳನ್ವಯ ಮುಂದಿನ ಆದೇಶ ಕೋರಿ ಕಡತ ಮಂಡಿಸುವುದು.ಸಾದಿಲ್ವಾರ್ ಬಿಲ್ಲುಗಳನ್ನು ಸಿದ್ಧಪಡಿಸುವುದು.ನಗದು ಪುಸ್ತಕ ನಿರ್ವಹಣೆ,ನೊಂದಣಿ,ರವಾನೆ,ಸ್ವಾಂಪ್‌ವಹಿ ನಿರ್ವಹಣೆ,ವೇತನ ಬಿಲ್ಲು ತಯಾರಿಸಿ ಸಿದ್ಧಪಡಿಸುವುದು ಹಾಗೂ ಆಡಳಿತತ್ಮಕ ಕೆಲಸಕ್ಕೆ ಸಂಬಂಧಿಸಿದ ಕೆಲಸ ನಿರ್ವಹಿಸುವುದು.
ಸಹಾಯಕ ತೋಟಗಾರಿಕೆ ಅಧಿಕಾರಿ	ತಾಲ್ಲೂಕಿನ ಘಟಕಾಧಿಕಾರಿಯಾಗಿ ಇಲಾಖೆಯ ಪ್ರಧಾನ ಕಾರ್ಯ ನಿರ್ವಾಹಕ ಅಧಿಕಾರಿಯಾಗಿದ್ದು, ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸಬೇಕಾಗಿದೆ.
ಕೇಂದ್ರ ಸ್ಥಾನಿಕ ಸಹಾಯಕರು	ತಾಂತ್ರಿಕ ಹಾಗೂ ಆರ್ಥಿಕ ವ್ಯವಹಾರಗಳಿಗೆ ಸಂಬಂಧಪಟ್ಟಂತೆ ನಿಯಮಾವಳಿಗಳ ಪ್ರಕಾರ ದೈನಂದಿನ ಕೆಲಸ ಕಾರ್ಯಗಳಲ್ಲಿ ಸಹಕರಿಸುವುದು.
ಸಹಾಯಕ ತೋಟಗಾರಿಕೆ ನಿರ್ದೇಶಕರು	ತಾಲ್ಲೂಕಿನ ಬಟವಾಡೆ ಅಧಿಕಾರಿಯವರಿಗೆ ಪ್ರಗತಿ ಸಾಧಿಸಲು ಸಹಾಯಕ ಅಧಿಕಾರಿಯಾಗಿ ಕೆಲಸ ನಿರ್ವಹಿಸುವುದು.



**4 B (V) ನೌಕರರು ಅವರವರ ಕರ್ತವ್ಯಗಳನ್ನು ನಿರ್ವಹಿಸಲಾದ/ ಉಪಯೋಗಿಸುವ/ ನಿಯಂತ್ರಣದಲ್ಲಿಟ್ಟುಕೊಂಡಿರುವ ನಿಯಮಗಳು/ ಸೂಚನೆಗಳು/ ಕೈಪಿಡಿಗಳು/ ದಾಖಲೆಗಳು ಮತ್ತು ನಿಬಂಧನೆಗಳು.**

1. ಕರ್ನಾಟಕ ನಾಗರೀಕ ಸೇವಾ ನಿಯಮಗಳು
2. ಕರ್ನಾಟಕ ನಾಗರೀಕ ಸೇವಾ ನಿಯಮಗಳು (ಸಿ.ಸಿ.ಎ. ನಿಯಮಾವಳಿ)
3. ಕರ್ನಾಟಕ ಆರ್ಥಿಕ ಸೌಹಾರ್ದ
4. ಕಛೇರಿ ಕೈಪಿಡಿ
5. ವೃದ್ಧ ಮತ್ತು ನೇಮಕಾತಿ ನಿಯಮಗಳು
6. ಆಯವ್ಯಯ ಕೈಪಿಡಿ
7. ಕರ್ನಾಟಕ ಖಜಾನೆ ಸೌಹಾರ್ದ
8. ಸಾದಿಲ್ವಾರು ವೆಚ್ಚದ ಕೈಪಿಡಿ
9. ಕರ್ನಾಟಕ ನಾಗರೀಕ ಸೇವಾ ನಡತೆ ನಿಯಮ
10. ಕರ್ನಾಟಕ ಪಾರದರ್ಶಕತೆ ಅಧಿನಿಯಮ-1999
11. ಕರ್ನಾಟಕ ಪಂಚಾಯತರಾಜ್ ಅಧಿನಿಯಮ-1993
12. ಮಾಹಿತಿ ಹಕ್ಕು ಅಧಿನಿಯಮ-2005
13. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯ ಮಾರ್ಗಸೂಚಿಗಳು
14. ಸೂಕ್ಷ್ಮ ನೀರಾವರಿ ಯೋಜನೆಯ ಮಾರ್ಗಸೂಚಿಗಳು
15. ರಾಷ್ಟ್ರೀಯ ಔಷಧಿ ಬೆಳೆಗಳ ಮಿಷನ್ ಯೋಜನೆಯ ಮಾರ್ಗಸೂಚಿಗಳು
16. ರಾಜ್ಯ ವಲಯ ಹಾಗೂ ಜಿಲ್ಲಾ ಪಂಚಾಯತ ಯೋಜನೆಗಳಿಗೆ ಸಂಬಂಧಿಸಿದ ಮಾರ್ಗಸೂಚಿಗಳು
17. ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಅಧಿನಿಯಮ
18. ಇಲಾಖೆ ಮತ್ತು ಆರ್ಥಿಕ ಇಲಾಖೆ ಹೊರಡಿಸಿದ ಡೆಲಿಗೇಷನ್ ಆಫ್ ಪಾವರ್ಸ್ ಮತ್ತು ವಿಶೇಷ ಡೆಲಿಗೇಷನ್ ಆಫ್ ಪಾವರ್ಸ್
19. ಸರ್ಕಾರದ ಅಧಿಸೂಚನೆಗಳು (ಸುತ್ತೋಲೆಗಳು)
20. ಇಲಾಖೆಯಿಂದ ಹೊರಡಿಸಲಾದ ವಿಶೇಷ ಆದೇಶಗಳು ಮತ್ತು ಸುತ್ತೋಲೆಗಳು

**4 B (VI) ಕಡತ ಶೀರ್ಷಿಕೆ:**

ಕ್ರ.ಸಂ.	ಕಡತದ ಶಾಖೆ		ದಾಖಲಾತಿಗಳ ಉಲ್ಲೇಖ
1.	ಸಿಬ್ಬಂದಿ	EST	ತೋಟಗಾರಿಕೆ ಇಲಾಖೆಯ ಸಿಬ್ಬಂದಿ ಮತ್ತು ಅಧಿಕಾರಿಗಳ ಶಿಸ್ತು ನಡತೆ ಮತ್ತು ಇತರೆ ವಿಷಯಗಳು
2.	ಲೆಕ್ಕ ಶಾಖೆ	Accounts	ಲೆಕ್ಕ ಪತ್ರ ಹಾಗೂ ಲೆಕ್ಕ ಪತ್ರಗಳ ಪರಿಶೀಲನೆ ನಗದು ವಹಿ ನಿವೃತ್ತಿ ಇತ್ಯಾದಿ
3.	ಲೆಕ್ಕ ತಪಾಸಣೆ	Audit	ಮಹಾಲೇಖ ಪಾಲಕರ, ನಿರ್ದೇಶನಾಲಯ ಹಾಗೂ ಜಿಲ್ಲಾ ಪಂಚಾಯತ ಕಛೇರಿಗಳ ಲೆಕ್ಕ ತಪಾಸಣೆ ಪರಿಶೀಲನೆ ಹಾಗೂ ಅನುಸರಣಾ ಉತ್ತರ ನಿವೃತ್ತಿ
4.	ತಾಂತ್ರಿಕ ಸಹಾಯಕರು	TA	ತಾಂತ್ರಿಕ ವಿಭಾಗದ ಎಲ್ಲಾ ಕೆಲಸಗಳ ನಿವೃತ್ತಿ, ವಿಶೇಷ ಯೋಜನೆಗಳಿಗೆ ತಾಂತ್ರಿಕ ಕಡತಗಳ ನಿರ್ವಹಣೆ

- ಸಾಮಾನ್ಯ ಸ್ವೀಕೃತಿ.
- ನಮೂನೆ VIII ರವಾನೆ ರಿಜಿಸ್ಟರ್.
- ನಮೂನೆ-ಎ ಮುದ್ದಾಮ ರಿಜಿಸ್ಟರ್.
- ನಿಯಮ 27 (ನಿಯಮ 63) ಸ್ಟಾಂಪ್ ರಿಜಿಸ್ಟರ್.
- ನಮೂನೆ-6 (ನಿಯಮ 38)ನಗದು ಪುಸ್ತಕ ರಿಜಿಸ್ಟರ್.
- ಕ.ಅ.ಸ.ಪ್ರ ಪತ್ರ 1 (ಅನುಚ್ಛೇದ-6ಹಣ ಸ್ವೀಕರಿಸಿದ ಬಗ್ಗೆ ಸ್ವೀಕೃತಿ ಪತ್ರ)
- ಕ.ಖ.ಸಂ 65-ಎ ಬಿಲ್ಲು ಹಾಜರುಪಡಿಸುವ ಚೀಟಿ ರಿಜಿಸ್ಟರ್.
- ಕ.ಆ.ಸಂ ನಮೂನೆ 62-ಎ ಪರಿವರ್ತನೆಯ ಸಲುವಾಗಿ ಬಿಲ್‌ಗಳ ರಿಜಿಸ್ಟರ್.
- ನಮೂನೆ ಸಂಖ್ಯೆ-24ಎ ವೇತನ ಬಟವಾಡೆ ಪುಸ್ತಕ (ನಮೂನೆ ಸಂಖ್ಯೆ 24ಎ)
- ಆಕಸ್ಮಿಕ ರಜಾ ವಹಿ.
- ತೋ.ಉ.ನಿ ಕಛೇರಿ ಅಧಿಕಾರಿ/ ಸಿಬ್ಬಂದಿ ವರ್ಗದವರ ವೇತನ ಬಿಲ್ಲಿನಲ್ಲಿ ಕಡಿತಗೊಳ್ಳುವ ರಿಜಿಸ್ಟರ್ ಹಬ್ಬದ ಮುಂಗಡ 2)
- ಸಾ.ಭ.ನಿ.ಕೆ.ಜಿ.ಆರ್.ಡಿ, ಎಲ್.ಆರ್.ಸಿ, ವೃತ್ತಿ ತೆರಿಗೆ, ಜಿ.ಆರ್.
- ಲೇಖನ ಸಾಮಗ್ರಿ ವಿತರಣಾ ರಿಜಿಸ್ಟರ್.
- ದಿನವಹಿ ದಾಸ್ತಾನು ಪುಸ್ತಕ ರಿಜಿಸ್ಟರ್.
- ತೋ.ಉ.ನಿ (ಜಿಪಂ) ಶಿರಸಿ ಕಛೇರಿಯ ಮಂಜೂರಾತಿ ಆದೇಶ ಪುಸ್ತಕ'
- ಈ ಕಛೇರಿಯ ಸಾಧಿಲ್ವಾರು ಪುಸ್ತಕ'
- ತಾಲೂಕು ಮಟ್ಟದ ಕಛೇರಿಗಳಿಗೆ ಮಂಜೂರಾತಿ ನೀಡುವ ವಹಿ.
- ಡಿ.ಸಿ ಬಿಲ್ಲುಗಳನ್ನು ಮೇಲುಸಹಿ ಮಾಡುವ ವಹಿ.
- ಜಿಲ್ಲಾ ಪಂಚಾಯತ್ ಕಾರವಾರದಿಂದ ಬಂದ ಅನುದಾನವನ್ನು ತಾಲೂಕಾವಾರು ಬಿಡುಗಡೆ ಮಾಡುವ ವಹಿ.
- ತಾಲೂಕು ಪಂಚಾಯತ ಯೋಜನೆಯ ಮೆಲ್ ಸಹಿ ವಹಿ.
- ನಮೂನೆ 24 ನಿಯಮ-58 ಪ್ರಯಾಣ ಭತ್ಯೆ ರಿಜಿಸ್ಟರ್ (ನಮೂನೆ-24 (ನಿಯಮ-58).
- ಕ.ಅ.ಸಂ/74 ರಲ್ಲಿ ನಿಗದಿಪಡಿಸಿರುವ ನಮೂನೆ ಸರ್ಕಾರದ ಮೋಟಾರುವಾಹನದ ಲಾಗ್ ಪುಸ್ತಕ'
- ಮಾಹವಾರು ಖರ್ಚಿನ ತಃಖ್ತೆಯ ರಿಜಿಸ್ಟರ್.
- ಅಧಿಕಾರಿ/ ಸಿಬ್ಬಂದಿಗಳ ಹಾಜರಾತಿ ಪಟ್ಟಿ ರಿಜಿಸ್ಟರ್.
- ಸಾಮಾನ್ಯ ಭವಿಷ್ಯ ನಿಧಿಯ ಮುಂಗಡ ಡ್ರಾ ಮಾಡುವ ರಿಜಿಸ್ಟರ್.
- ವಿದ್ಯತ್ ಬಳಕೆ ವೆಚ್ಚದ ವಹಿ.
- ವಿಷಯ ವಹಿ ರಿಜಿಸ್ಟರ್.
- ಎನ್.ಡಿ.ಸಿ ಬಿಲ್ಲು ರಿಜಿಸ್ಟರ್.
- ನಮೂನೆ-14 ಅಂತಿಮ ವೇತನ ಪ್ರಮಾಣ ಪತ್ರ.

- ಸಾದಿಲ್ವಾರು ಬಿಲ್ಲುಗಳ ವಿವರ'
- ಚೆರಾಕ್ ಯಂತ್ರದ ರಿಜಿಸ್ಟರ್.
- ಕಂಪ್ಯೂಟರ್ ರಿಜಿಸ್ಟರ್.
- ನಮೂನೆ34-ಎ ಪೀಠೋಪಕರಣ ವಹಿ.
- ಬಿ-7 ನಗದು ರಶೀದಿ.
- ಅಧಿಕಾರಿ/ ಸಿಬ್ಬಂದಿಯರ ಕಾರ್ಯನಿರ್ವಾಹಣ ವರದಿ ಪೈಲ್.
- ಸಿಬ್ಬಂದಿಗಳ ಸೇವಾ ಪುಸ್ತಕ ರಿಜಿಸ್ಟರ್ಗಳು.
- 7-ಎ ದೂರವಾಣಿ ರಿಜಿಸ್ಟರ್.
- ಶುದ್ಧ ಪ್ರತಿ ವಹಿ.
- ಭಾರತ ಸರ್ಕಾರ ಮಾಹಿತಿ ಹಕ್ಕು ನಿಯಮ-2005.
- ಸರ್ಕಾರ ಸುತ್ತೋಲೆಗಳ ಪೈಲ್.
- ಲೆಕ್ಕ ತಪಾಸಣೆ ಪೈಲ್.
- ರಾಷ್ಟ್ರೀಯ ತೋಟಗಾರಿಕೆ ಮಿಷನ್ ನಗದು ಪುಸ್ತಕ ವಹಿ.
- ರಾಷ್ಟ್ರೀಯ ತೋಟಗಾರಿಕೆ ಮಿಷನ್ ಡಿ.ಸಿ ಬಿಲ್ಲುಗಳ ರಿಜಿಸ್ಟರ್.
- ರಾಷ್ಟ್ರೀಯ ತೋಟಗಾರಿಕೆ ಮಿಷನ್ ಚೆಕ್ ಗಳನ್ನು ವಿವರಿಸುವ ರಿಜಿಸ್ಟರ್.
- ರಾಷ್ಟ್ರೀಯ ಔಷಧಿ ಬೆಳೆಗಳ ಮಿಷನ್ ನಗದು ಪುಸ್ತಕ ವಹಿ.
- ರಾಷ್ಟ್ರೀಯ ಔಷಧಿ ಬೆಳೆಗಳ ಮಿಷನ್ ಡಿ.ಸಿ ಬಿಲ್ಲುಗಳ ರಿಜಿಸ್ಟರ್.
- ರಾಷ್ಟ್ರೀಯ ಔಷಧಿ ಬೆಳೆಗಳ ಮಿಷನ್ ಚೆಕ್ ಗಳನ್ನು ವಿವರಿಸುವ ರಿಜಿಸ್ಟರ್.

**4 B (VII) ಪಾಲಿಸಿಗಳನ್ನು ಮಾಡುವಾಗ ಅಥವಾ ಅನುಷ್ಠಾನಗೊಳಿಸುವ ಸಂದರ್ಭದಲ್ಲಿ ಇರುವ ಏರ್ಪಾಡುಗಳನ್ನು ಸಾರ್ವಜನಿಕ ಸದಸ್ಯರುಗಳ ಸಹಭಾಗಿತ್ವ ಮುಖತಾದ ವಿವರಗಳು.**

ಇಲಾಖೆ ಮಾಗಿಸೂಚಿ/ ಎಂ.ಎಂ.ಆರ್. ಕಾರ್ಯಕ್ರಮಗಳು ಜಿಲ್ಲಾ ಪರಿಚಾಯತ ಆದೇಶಗಳ ಅಡಿಯಲ್ಲಿ ಯೋಜನೆಗಳ ಅನುಷ್ಠಾನಗೊಳಿಸಲು ಕ್ರಮ ತೆಗೆದುಕೊಳ್ಳುವುದು. ಸಾವಿಜನಿಕ ಕುಂದುಕೊರತೆಗಳನ್ನು ಕಾನೂನಿನ ಚೌಕಟ್ಟಿನೊಳಗೆ ನಿಧಿರಿಸಿ ಕ್ರಮ ಕೈಗೊಳ್ಳುವುದು.

**4 B (VIII) ಈ ಇಲಾಖೆಯಿಂದ ರಚಿಸಲ್ಪಡುವ ಅಥವಾ ಸಲಹೆಗಳನ್ನು ಪಡೆಯುವ ಸಲುವಾಗಿ ಎರಡು ಅಥವಾ ಅದಕ್ಕಿಂತ ಹೆಚ್ಚಾಗಿರುವ ಸದಸ್ಯರ ಸಮಿತಿ ಅಥವಾ ಇತರ ಪಟ್ಟಿ ಹಾಗೂ ಇಂತಹ ಕಮಿಟಿ ಮತ್ತು ಸಮಿತಿಗಳು ನಡಿಸುವ ಸೇವೆ ಮತ್ತು ನಡವಳಿಗಳನ್ನು ಸಾರ್ವಜನಿಕರು ಆಕ್ಷೇಪಿಸಬಹುದೇ? ಅಥವಾ ಇಂತಹ ಸಭೆಗಳ ನಡವಳಿಗಳನ್ನು ವಿವರಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆಯೇ?**

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಜಿಲ್ಲಾ ಸಮಿತಿ ಮತ್ತು ಜಿಲ್ಲಾ ತಾಂತ್ರಿಕ ಸಮಿತಿಯ ಮೂಲಕ ಜಿಲ್ಲೆಗೆ ಅವಶ್ಯವಿರುವ ಯೋಜನೆಗಳನ್ನು ಸಿದ್ಧಪಡಿಸುವುದು. ಕಾರ್ಯಕ್ರಮಗಳ ಅನುಷ್ಠಾನಕ್ಕೆ ಬೇಕಾದ ಅವಶ್ಯಕ ನಿರ್ಣಯಗಳನ್ನು

ತಗೆದುಕೊಳ್ಳುವುದು. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಜಿಲ್ಲಾ ಸಮಿತಿ ಮತ್ತು ಜಿಲ್ಲಾ ತಾಂತ್ರಿಕ ಸಮಿತಿಗಳ ಸದಸ್ಯರುಗಳು ಮತ್ತು ಅವುಗಳ ವ್ಯಾಪ್ತಿ ಈ ಕೆಳಕಂಡಂತಿರುತ್ತದೆ.

ಈ ಎಲ್ಲಾ ಸಮಿತಿಗಳ ನಡವಳಿಗಳನ್ನು ವಿದ್ಯೇಸಲು ಸಾರ್ವಜನಿಕರಿಗೆ ಮುಕ್ತ ಅವಕಾಶ ಇರುತ್ತದೆ

**4 B (IX) ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ಆಲೂರು ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ/ ನೌಕರರ ದೂರವಾಣಿ ವಿವರಗಳ ಪಟ್ಟಿ.**

ಕ್ರ.ಸಂ.	ಹುದ್ದೆ	ಹೆಸರು	ದೂರವಾಣಿ ಸಂಖ್ಯೆ
1	ತೋಟಗಾರಿಕೆ ಸಹಾಯಕರು	ಶ್ರೀ ಉಮಾಶಂಕರ್.ಎ.ಆರ್	08174-231808
2	ತೋಟಗಾರಿಕೆ ಸಹಾಯಕರು	ಶ್ರೀ ವಿಶ್ವನಾಥ.ಹೆಚ್.ಎಂ	08174-231808
3	ತೋಟಗಾರಿಕೆ ಸಹಾಯಕರು	ಸೋಮಶೇಖರ್	08174-231808
4	ತೋಟಗಾರಿಕೆ ಸಹಾಯಕರು	ಶ್ರೀ.ಎಸ್.ವಿನಯ್‌ಕುಮಾರ್	08174-231808
5	ದ್ವಿತೀಯ ದರ್ಜೆ ಸಹಾಯಕರು	ಶ್ರೀ ಮಹಲಿಂಗಯ್ಯ	08174-231808
6	ಪ್ರಥಮ ದರ್ಜೆ ಸಹಾಯಕರು	ಖಾಲಿ ಹುದ್ದೆ	08174-231808
7	ಅಧೀಕ್ಷಕರು	ಶ್ರೀ, ಬಿ.ಶಂಕರಲಿಂಗೇಗೌಡ	08174-231808
8	ಸಹಾಯಕ ತೋಟಗಾರಿಕೆ ಅಧಿಕಾರಿ	ಶ್ರೀ. ಉಮೇಶ್‌ಉಳ್ಳಾಗಡ್ಡಿ	08174-231808
9	ಸಹಾಯಕ ತೋಟಗಾರಿಕೆ ಅಧಿಕಾರಿ	ಶ್ರೀ. ಬಿ.ಆರ್.ಶಿವಕುಮಾರ್	08174-231808
10	ಸಹಾಯಕ ತೋಟಗಾರಿಕೆ ಅಧಿಕಾರಿ	ಶ್ರೀ. ಹರೀಶ್.ಡಿ	08174-231808
11	ಸಹಾಯಕ ತೋಟಗಾರಿಕೆ ಅಧಿಕಾರಿ	ಶ್ರೀಮತಿ ಚೈತ್ರ.ಜಿ.ಎಸ್	08174-231808
12	ಸಹಾಯಕ ತೋಟಗಾರಿಕೆ ಅಧಿಕಾರಿ	ಶ್ರೀಮತಿ ನಂದಿನಿ.ಜೆ	08174-231808
13	ಸಹಾಯಕ ತೋಟಗಾರಿಕೆ ಅಧಿಕಾರಿ	ಖಾಲಿ ಹುದ್ದೆ	08174-231808
14	ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು	ಶ್ರೀ. ಕಾಂತರಾಜು.ಜೆ	08174-231808

**4 B (X) ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪ0) ಆಲೂರು ಕಛೇರಿಯಲ್ಲಿ  
ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ/ ನೌಕರರ ಮಾರ್ಚ್-2017ರ ವೇತನದ ವಿವರ.**

ಕ್ರ.ಸಂ.	ಹುದ್ದೆ	ಹೆಸರು	ವೇತನ
1	ತೋಟಗಾರಿಕೆ ಸಹಾಯಕರು	ಶ್ರೀ ಉಮಾಶಂಕರ್.ಎ.ಆರ್	19256=00
2	ತೋಟಗಾರಿಕೆ ಸಹಾಯಕರು	ಶ್ರೀ ವಿಶ್ವನಾಥ.ಹೆಚ್.ಎಂ	19256=00
3	ತೋಟಗಾರಿಕೆ ಸಹಾಯಕರು	ಸೋಮಶೇಖರ್	20942=00
4	ತೋಟಗಾರಿಕೆ ಸಹಾಯಕರು	ಶ್ರೀ.ಎಸ್.ವಿನಯ್ ಕುಮಾರ್	21402=00
5	ದ್ವಿತೀಯ ದರ್ಜೆ ಸಹಾಯಕರು	ಶ್ರೀ ಮಹಲಿಂಗಯ್ಯ	21402=00
6	ಪ್ರಥಮ ದರ್ಜೆ ಸಹಾಯಕರು	ಖಾಲಿ ಹುದ್ದೆ	-
7	ಅಧೀಕ್ಷಕರು	ಶ್ರೀ. ಬಿ.ಶಂಕರಲಿಂಗೇಗೌಡ	40045=00
8	ಸಹಾಯಕ ತೋಟಗಾರಿಕೆ ಅಧಿಕಾರಿ	ಶ್ರೀ. ಉಮೇಶ್ ಉಳ್ಳಾಗಡ್ಡಿ	38772=00
9	ಸಹಾಯಕ ತೋಟಗಾರಿಕೆ ಅಧಿಕಾರಿ	ಶ್ರೀ. ಬಿ.ಆರ್.ಶಿವಕುಮಾರ್	41991=00
10	ಸಹಾಯಕ ತೋಟಗಾರಿಕೆ ಅಧಿಕಾರಿ	ಶ್ರೀ. ಹರೀಶ್.ಡಿ	33102=00
11	ಸಹಾಯಕ ತೋಟಗಾರಿಕೆ ಅಧಿಕಾರಿ	ಶ್ರೀಮತಿ ಚೈತ್ರಜಿ.ಎಸ್	33102=00
12	ಸಹಾಯಕ ತೋಟಗಾರಿಕೆ ಅಧಿಕಾರಿ	ಶ್ರೀಮತಿ ನಂದಿನಿ.ಜೆ	41169=00
13	ಸಹಾಯಕ ತೋಟಗಾರಿಕೆ ಅಧಿಕಾರಿ	ಖಾಲಿ ಹುದ್ದೆ	-
14	ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು	ಶ್ರೀ. ಕಾಂತರಾಜು.ಜೆ	46588=0

**4 B (XI) ಆಯವ್ಯಯ ವಿತರಣೆ 2016-17.**

ಕ್ರ.ಸಂ.	ವಿವರಗಳು	ಮೊತ್ತ ಲಕ್ಷ ರೂ.ಗಳಲ್ಲಿ
1	2435-ಯೋಜನೇತರ	3636877
2	2435-ಯೋಜನೆಗಳು	1117150
3	2435- ಯೋಜನೆ (ತಾಲ್ಲೂಕು ಪಂಚಾಯತಿ)	90000
4	2851 ಯೋಜನೇತರ (ಜಿಲ್ಲಾವಲಯ)	35000
5	ಯೋಜನೆ (ರಾಜ್ಯವಲಯ)	17991856

**4 B (XII) ಆಯವ್ಯಯ ವಿತರಣೆ 2016-17.**

ಕ್ರ.ಸಂ.	ಯೋಜನೆಗಳು	ಹಂಚಿಕೆಯಾದ ಅನುದಾನ
<b>I</b>	<b>ಜಿಲ್ಲಾ ಪಂಚಾಯತ್ ಯೋಜನೆ</b>	
1	ಹನಿನೀರಾವರಿ	999000
2	ಸಸ್ಯ ಸಂರಕ್ಷಣೆ ಪ್ರಯೋಗಾಲಯಗಳು	90000
3	ಪ್ರಚಾರ ಮತ್ತು ಸಾಹಿತ್ಯ	28154
<b>II</b>	<b>ತಾಲ್ಲೂಕು ಪಂಚಾಯತ್ ಯೋಜನೆಗಳು</b>	
1	ರೈತರಿಗೆ ಸಹಾಯ	64000
2	ರೈತರಿಗೆ ತರಬೇತಿ	26000
<b>III</b>	<b>ರಾಜ್ಯವಲಯ ಯೋಜನೆಗಳು</b>	
1	ಆಲೂಗೆಡ್ಡೆ ವಿಶೇಷ ಪ್ಯಾಕೇಜ್ ಯೋಜನೆ	4609000
2	ಇಲಾಖಾ ಪ್ರಯೋಗ ಶಾಲೆಗಳ ಅಭಿವೃದ್ಧಿ ಯೋಜನೆ	10000
3	ತೋಟಗಾರಿಕೆ ಬೆಳೆಗಳ ರೋಗ ಮತ್ತು ಕೀಟಗಳ ಸಮಗ್ರ ನಿಯಂತ್ರಣ	129200
4	ನಿರ್ದೇಶನ ಮತ್ತು ಆಡಳಿತ	26000
5	ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆ	409000
	ಯಾಂತ್ರೀಕರಣ(ಮ್ಯಾಚಿನ್ ಗ್ರಾಂಟ್)	680000
6	ಆರ್.ಕೆ.ವಿ.ವೈ ಯೋಜನೆಯಡಿ ಯಾಂತ್ರೀಕರಣ	1450000
7	ಹನಿ ನೀರಾವರಿ	19282352
8	ತೆಂಗಿನಲ್ಲಿ ಸಂಯೋಜಿತ ಬೇಸಾಯ	218750
9	ತೆಂಗು ಪುನಶ್ಚೇತನ	5890000
10	ಗ್ರಾಮೋದ್ಯಮ ಮತ್ತು ಸಣ್ಣ ಉದ್ಯಮಗಳ ಯೋಜನೆ	43200

**4 B (XII) ಸಹಾಯಧನದೊಂದಿಗೆ ನಡೆಸುವ ಯೋಜನೆಗಳು ಅಂತಹ ಯೋಜನೆಗಳ ಫಲಾನುಭವಿಗಳ ವಿವರ ಮತ್ತು ಮಂಜೂರಾದ ಹಣ.**

ಫಲಾನುಭವಿಗಳ ಆಯ್ಕೆಮಾಡಲಾಗಿದ್ದು, ಸಹಾಯಧನ ವಿತರಿಸಲಾಗಿದೆ.

**4 B (XIII) ಇಲಾಖೆಯಿಂದ ಅಥರೈಜೇಷನ್ ಮಂಜೂರಾದ ಅಥವಾ ಪರವಾನಿಗೆ ನೀಡಲಾದ ಮತ್ತು ಕಡಿಮೆ ದರದಲ್ಲಿ ಸವಲತ್ತುಗಳನ್ನು ಪಡೆಯಲಾದ ರೆಸಿಪಿಯೆಂಟ್‌ಗಳ ವಿವರಗಳು.**

-

**4 B (XIV) ಕುಗ್ಗಿಸಲಾದ ಎಲೆಕ್ಟ್ರಾನಿಕ್ ಮಾದರಿಯಲ್ಲಿ ಲಭ್ಯವಿರುವ ಮಾಹಿತಿ ವಿವರ ದೊರಕುವಂತೆ ಅಥವಾ ಮಾಹಿತಿ ಇಟ್ಟುಕೊಂಡಿರುವಿಕೆ.**

- 1)2016-17 ನೇ ಸಾಲಿನ ಮಾರ್ಚ್ ಮಾಹೆಯ ಪ್ರಗತಿ ವರದಿ,
- 2)2016-17 ನೇ ಸಾಲಿನ ಮಾರ್ಚ್ ಮಾಹೆಯ ಖರ್ಚಿನ ವರದಿ,

3)2016-17 ನೇ ಸಾಲಿನ ಕಂಪೋನೆಂಟ್‌ವಾರು ತಾಲ್ಲೂಕಿನ ಗುರಿ

**4 B (XV) ಮಾಹಿತಿ ಪಡೆಯಲು ಸಾವ9ಜನಿಕರಿಗೆ ಲಭ್ಯವಿರುವ ಅವಕಾಶ ವಿಚಾರಗಳು ಗ್ರಂಥಾಲಯ ಅಥವಾ ಓದುವ ಕೊಠಡಿಗಳನ್ನು ಒಳಗೊಂಡು ಸಾವ9ಜನಿಕ ಉಪಯೋಗಕ್ಕಾಗಿ ತೆರೆದಿದ್ದಾರೆ?**

ಈ ಸೌಲಭ್ಯವು ಇರುವುದಿಲ್ಲ.

**4 B (XVI) ಸಾವ9ಜನಿಕ ಮಾಹಿತಿ ಅಧಿಕಾರಿಯ ಹೆಸರು, ಪದನಾಮ ಮತ್ತು ಇತರೇ ವಿವರಗಳು**

**ಸಾರ್ವಜನಿಕ ಮಾಹಿತಿ ಅಧಿಕಾರಿ**

**ಕಾಂತರಾಜು.ಜಿ**

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು

ಜಿಲ್ಲಾ ಪಂಚಾಯತ್, ಅರಸೀಕೆರೆ

ದೂರವಾಣಿ ಸಂಖ್ಯೆ : 08174-231808

**ಸಹಾಯಕ ಸಾರ್ವಜನಿಕ ಮಾಹಿತಿ ಅಧಿಕಾರಿ**

**ಚೈತ್ರ.ಜಿ.ಎಸ್**

ಸಹಾಯಕ ತೋಟಗಾರಿಕೆ ಅಧಿಕಾರಿ

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ

ಜಿಲ್ಲಾ ಪಂಚಾಯತ್, ಅರಸೀಕೆರೆ.

ದೂರವಾಣಿ ಸಂಖ್ಯೆ 08174-231808